

ದಿನಾಂಕ: 14.01.2019 ರಂದು ಸಾಕ್ಷಿಯನ್ನು ಕರೆಸಿ ಪ್ರಮಾಣ ಮಾಡಿಸಲಾಯಿತು.

ಮುಖ್ಯ ವಿಚಾರಣೆ: ಶ್ರೀಮತಿ.ಪಿಎಸ್‌ಯು ವಕೀಲರಿಂದ ಎದುರುದಾರರ ಪರವಾಗಿ.

ನನ್ನ ಮುಖ್ಯವಿಚಾರಣೆಯಾಗಿ ಹಾಜರುಪಡಿಸಿರುವ ಪ್ರಮಾಣಪತ್ರದಲ್ಲಿ ಬರೆಯಲಾಗಿರುವ ಅಂಶಗಳು ನನಗೆ ತಿಳಿದಿದ್ದು ಸತ್ಯಾಂಶಗಳಿಂದ ಕೂಡಿರುತ್ತವೆ.

ಕಂಪನಿಯ ಪರವಾಗಿ ಹಾಜರಾಗಿ ದಾಖಲೆಗಳನ್ನು ಹಾಜರುಪಡಿಸಿ ಸಾಕ್ಷ್ಯ ನುಡಿಯಲು ಬರೆದುಕೊಟ್ಟಿರುವ ಅಧಿಕಾರ ಪತ್ರವನ್ನು ಹಾಜರುಪಡಿಸಿರುತ್ತೇನೆ ಅದನ್ನು ನಿಆರ್:2 ಎಂದೂ, ವಾಹನ ಸಂಖ್ಯೆ:ಕೆಎ-50-ಎ-2130 ವಾಹನಕ್ಕೆ ಸಂಬಂಧಪಟ್ಟ ವಿಮಾ ಪಾಲಿಸಿಯನ್ನು ಹಾಜರುಪಡಿಸಿರುತ್ತೇನೆ ಅದನ್ನು ನಿಆರ್:3 ಎಂದು ಗುರುತಿಸಲಾಯಿತು.

ಪಾಟೀಸವಾಲು: ಶ್ರೀಮತಿ.ಎವಿಎಸ್ ವಕೀಲರಿಂದ ಅರ್ಜಿದಾರರ ಪರವಾಗಿ.

ನಾನು ಅಪಘಾತವನ್ನು ನೋಡಿರುವುದಿಲ್ಲ ಕೇವಲ ಪೊಲೀಸ್ ದಾಖಲೆಗಳ ಆಧಾರದ ಮೇಲೆ ತಿಳಿದುಕೊಂಡಿರುತ್ತೇನೆ. ನಮ್ಮ ಕಂಪನಿಯಲ್ಲಿ ವಿಮೆ ಮಾಡಿಸಿರುವ ವಾಹನದ ಚಾಲಕನ ವಿರುದ್ಧ ಅಪಘಾತ ಪ್ರಕರಣದಲ್ಲಿ ದೋಷರೋಪಣ ಪಟ್ಟಿ ಸಲ್ಲಿಸಲಾಗಿರುತ್ತದೆ ಎಂದರೆ ಸರಿ. ಅಪಘಾತವಾದ ಸಮಯದಲ್ಲಿ ಸದರಿ ವಾಹನದ ಚಾಲಕನಿಗೆ ಚಾಲನಾ ಪರವಾನಿಗೆ ಇತ್ತು ಮತ್ತು ವಿಮಾ ಪಾಲಿಸಿಯು ಚಾಲ್ತಿಯಲ್ಲಿ ಇತ್ತು. ಈ ಪ್ರಕರಣದಲ್ಲಿನ ಅಪಘಾತದಲ್ಲಿ ಮತ್ತೊಂದು ವಾಹನವು ಭಾಗಿ ಆಗಿರುತ್ತದೆ ಎಂದರೆ ಸರಿ. ಅಪಘಾತವು ನಮ್ಮ ವಿಮಾ ಕಂಪನಿಯಲ್ಲಿ ವಿಮೆ ಮಾಡಿಸಿರುವ ವಾಹನದ ಚಾಲಕನ ತಪ್ಪಿನಿಂದ ಆಗಿರುತ್ತದೆ ಎಂದರೆ ಸರಿಯಲ್ಲ. ಪರಿಹಾರವನ್ನು ಕೊಡುವುದನ್ನು ತಪ್ಪಿಸಿಕೊಳ್ಳುವ ಸಲುವಾಗಿ ನಾನು ಸುಳ್ಳು ಸಾಕ್ಷ್ಯ ಹೇಳುತ್ತಿದ್ದೇನೆ ಎಂದರೆ ಸರಿಯಲ್ಲ.

ಪಾಟೀಸವಾಲು: ಶ್ರೀ.ಎಸ್‌ಎಮ್ ವಕೀಲರಿಂದ ನಾಲ್ಕನೇ ಎದುರುದಾರರ ಪರವಾಗಿ.

ಪೊಲೀಸ್ ತನಿಖಾಧಿಕಾರಿಗಳು ಸಲ್ಲಿಸಿರುವಂತಹ ದೋಷರೋಪಣ ಪಟ್ಟಿಯಂತೆ ನಮ್ಮ ವಿಮಾ ಕಂಪನಿಯಲ್ಲಿ ವಿಮೆ ಹೊಂದಿರುವಂತಹ ಕಾರು ಮೊದಲು ಅರ್ಜಿದಾರರ ದ್ವಿಚಕ್ರ ವಾಹನಕ್ಕೆ

ಡಿಕೈಹೊಡೆದಿರುತ್ತದೆ ಎಂದು ಆರೋಪಿಸಲಾಗಿರುತ್ತದೆ ಎಂದರೆ ಸರಿ. ಅಪಘಾತವು ಕಾರು ಚಾಲಕನ ತಪ್ಪಿನಿಂದ ಆಗಿದ್ದು ಟಾಟಾ ಎಸ್ ವಾಹನದ ಚಾಲಕನ ತಪ್ಪಿನಿಂದ ಆಗಿರುವುದಿಲ್ಲ ಎಂದರೆ ಸರಿಯಲ್ಲ. ನಮ್ಮ ಕಂಪನಿಯಿಂದ ಪರಿಹಾರ ಕೊಡುವ ಬಾಧ್ಯತೆಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಸುಳ್ಳು ಸಾಕ್ಷ್ಯ ಹೇಳುತ್ತಿದ್ದೇನೆ ಎಂದರೆ ಸರಿಯಲ್ಲ.

(ನನ್ನ ಉಕ್ತಲೇಖನದಂತೆ ತೆರೆದ ನ್ಯಾಯಾಲಯದಲ್ಲಿ ಬೆರಳಚ್ಚು ಮಾಡಿಸಲಾಯಿತು.)

ಒ ಹೇ ಕೇ ಸ ಇದೆ

15ನೇ ಅಪರ ನ್ಯಾಯಾಧೀಶರು
ಮತ್ತು ಎಂಎಸಿಟಿ